



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
Bangalore Development Authority

(Signature)

ಸಂಖ್ಯೆ : ಬೆಂಗಳೂರು/ನಮ/ಅಸ/ಅಅ-2/ತಾಸ-3/ಉ/10 /2024-25
No.

ದಿನಾಂಕ : 15.07.2024

Date :

ಬೆಂಗಳೂರು
ಅನುಸೂಚಿ-ಎ 5
(ಉಪವಿಧಿ ಸಂಖ್ಯೆ: 4.1)

ಆಯುಕ್ತರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು.

ನಕ್ಷೆ ಮಂಜೂರಾತಿ ಪತ್ರ

ಇವರಿಗೆ,

M/s Darshita Build-Tech Pvt Ltd.,
4th floor, Salarpuria Windsor,
No.03, Ulsoor road,
Bangalore – 560 042.

ಮಾನ್ಯರೇ,

ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಚೇಮಸಂದ್ರ ಗ್ರಾಮದ ಸರ್ವೆ ನಂ.16/1 ರಲ್ಲಿ 3ಎ-33ಗುಂ, 16/2 ರಲ್ಲಿ 3ಎ-38ಗುಂ ಮತ್ತು 89 ರಲ್ಲಿ 4ಎ-02ಗುಂ, ಒಟ್ಟು 11ಎ-31ಗುಂ (06 ಗುಂಟೆ ಖರಾಬು ಮತ್ತು 02 ಗುಂಟೆ ರಸ್ತೆಗಾಗಿ ಭೂಸ್ವಾಧೀನ ಆಗಿರುವ ವಿಸ್ತೀರ್ಣ ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟವರ್-1 ರಲ್ಲಿ 2ತಳ+ನೆಲ+29ಮೇಲಂತಸ್ತು+ಟೆರೆಸ್ ಮಹಡಿಯಲ್ಲಿ 471 (293+178 EWS ಘಟಕ) ವಸತಿ ಘಟಕಗಳು, ಟವರ್-2 ರಲ್ಲಿ 2ತಳ+ನೆಲ+30 ಮೇಲಂತಸ್ತು+ಟೆರೆಸ್ ಮಹಡಿಯಲ್ಲಿ (ಭಾಗಶಃ ನೆಲ ಮತ್ತು ಒಂದನೇ ಮಹಡಿಯಲ್ಲಿ ಅಮೆನಿಟಿ ಕಟ್ಟಡ) 483 ವಸತಿ ಘಟಕಗಳು, ಟವರ್-3 ರಲ್ಲಿ 2ತಳ+ನೆಲ+31ಮೇಲಂತಸ್ತು+ಟೆರೆಸ್ ಮಹಡಿಯಲ್ಲಿ 189 ವಸತಿ ಘಟಕಗಳು, ಟವರ್-4 ರಲ್ಲಿ 2ತಳ + ನೆಲ + 30 ಮೇಲಂತಸ್ತು+ಟೆರೆಸ್ ಮಹಡಿಯಲ್ಲಿ (ಭಾಗಶಃ ನೆಲ+ ಭಾಗಶಃ 01ನೇ ಮಹಡಿಯಲ್ಲಿ ಅಮೆನಿಟಿ) 178 ವಸತಿ ಘಟಕಗಳು, ಸಾಲು ವಸತಿ ಕಟ್ಟಡ-1 (ಪೂರ್ವ ಪ್ರವೇಶ) ರಲ್ಲಿ ಮೇಲುತಳ+ನೆಲ+02 ಮೇಲಂತಸ್ತುಯುಳ್ಳ 34 ವಸತಿ ಘಟಕಗಳು, ಸಾಲು ವಸತಿ ಕಟ್ಟಡ-2 (ಪಶ್ಚಿಮ ಪ್ರವೇಶ) ರಲ್ಲಿ UBF+GF+02UF ಅಂತಸ್ತುಯುಳ್ಳ 24 ವಸತಿ ಘಟಕಗಳು ಒಟ್ಟಾರೆ 1379 ವಸತಿ ಘಟಕಗಳು (1321 ವಸತಿ + 58 ಸಾಲು ವಸತಿ ಘಟಕಗಳು), ಅಮೆನಿಟಿ ಕಟ್ಟಡ-1 ರಲ್ಲಿ 2ತಳ+ನೆಲ+03ಮೇಲಂತಸ್ತು+ಟೆರೆಸ್ ಮಹಡಿ ಹಾಗೂ ಅಮೆನಿಟಿ ಕಟ್ಟಡ-2 ರಲ್ಲಿ UBF+GF+02UF+TF ಮಹಡಿಯುಳ್ಳ ಅಮೆನಿಟಿ ಕಟ್ಟಡಗಳು ಹಾಗೂ “ಬಹುಮಹಡಿ ವಸತಿ ಸಮುಚ್ಚಯ” ಕಟ್ಟಡಗಳನ್ನು ನಿರ್ಮಾಣ ಮಾಡಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ನಕ್ಷೆ ಮಂಜೂರಾತಿ ನೀಡಲು ಕೋರಿರುತ್ತೀರಿ. ಮಾನ್ಯ ಆಯುಕ್ತರವರು ಆದೇಶ ಸಂಖ್ಯೆ: 506, ದಿನಾಂಕ: 26.06.2024 ರಂತೆ ಅನುಮೋದನೆ ನೀಡಿದ್ದು, ಅದರಂತೆ, ನಿರ್ಮಾಣದಾರರು ಚಲನ್ ನಂ. GN24073255 ರಂತೆ ಒಟ್ಟು ರೂ. 6,34,67,553/- ಗಳನ್ನು ಪ್ರಾಧಿಕಾರಕ್ಕೆ ಪಾವತಿಸಿರುತ್ತಾರೆ. ಅದರಂತೆ, ದಿನಾಂಕ: 15.07.2024 ರಲ್ಲಿ ನಕ್ಷೆ ಮಂಜೂರಾತಿ ನೀಡಿದ್ದು, ಸದರಿ ಮಂಜೂರಾತಿಯು ದಿನಾಂಕ: 15.07.2024 ರಿಂದ 14.07.2026 ವರೆಗಿನ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ. ಈ ಕೆಳಕಂಡ ಷರತ್ತುಗಳನ್ನು ವಿಧಿಸಿ, ಮಂಜೂರಾತಿ ಮಾಡಲಾಗಿದೆ ಎಂದು ಈ ಮೂಲಕ ನಾನು ತಿಳಿಯಪಡಿಸಿದ್ದೇನೆ.

ಪು.ತಿ.ನೋ...

(Signature)

ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು - 560 020. ದೂರವಾಣಿ : 080-23443075, 23445005
T. Chowdaiah Road, Kumarapark West, Bangalore - 560 020, Telephone : 080 - 23443075, 23445005

ಪಾಲಿಸಬೇಕಾದ ಷರತ್ತುಗಳು

- 1) ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಚೇಮಸಂದ್ರ ಗ್ರಾಮದ ಸರ್ವೆ ನಂ.16/1 ರಲ್ಲಿ 3ಎ-33ಗುಂ, 16/2 ರಲ್ಲಿ 3ಎ-38ಗುಂ ಮತ್ತು 89 ರಲ್ಲಿ 4ಎ-02ಗುಂ, ಒಟ್ಟು 11ಎ-31ಗುಂ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ಕಟ್ಟಡದ ನಕ್ಷೆಗೆ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಠರಾವು ಸಂಖ್ಯೆ: 5.4.8/2023, ದಿನಾಂಕ:25.09.2023 ರಲ್ಲಿ ಅನುಮೋದಿಸಲಾಗಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾದೇಶ ಸಂಖ್ಯೆ:ಬೆಂಅಪ್ರಾ/ನಯೋನ/DLP-07/2613/2023-24, ದಿನಾಂಕ:16.02.2024 ರಲ್ಲಿ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟು ನಿಟ್ಟಾಗಿ ಪಾಲಿಸತಕ್ಕದ್ದು.
- 2) ಪ್ರಶ್ನಿತ ಜಮೀನುಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧಿಸೂಚನೆಯಲ್ಲಿನ ಉದ್ದೇಶಿತ ಮಧ್ಯಂತರ ವರ್ತುಲ ರಸ್ತೆ ಜಾಗದ ನೊಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಹಸ್ತಾಂತರ ಮಾಡಿರುವ ಕುರಿತು, ಮಾನ್ಯ ಉಚ್ಚ ನ್ಯಾಯಾಲಯದಲ್ಲಿನ ರಿಟ್ ಅರ್ಜಿ ಸಂಖ್ಯೆ: WP No. 19852/2023 ರ ಅಂತಿಮ ಆದೇಶಕ್ಕೆ ಬದ್ಧರಾಗಿರತಕ್ಕದ್ದು.
- 3) ಅನುಮೋದಿತ ಅಭಿವೃದ್ಧಿ ನಕ್ಷೆಯಲ್ಲಿ ವಿವಿಧ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳು ಅಂದರೆ ಉದ್ಯಾನವನ, ಬಯಲು ಜಾಗ, ಸಿ.ಎ., ರಸ್ತೆಗಳು, ಸರ್ಫೇಸ್ ಪಾರ್ಕಿಂಗ್ ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸುವಂತಿಲ್ಲ.
- 4) Airport Authority of India ಇಲಾಖೆಯು Height Clearance ಗೆ ಸಂಬಂಧಿಸಿದಂತೆ ನೀಡಿರುವ ನಿರಾಕ್ಷೇಪಣಾ ಪತ್ರ ಸಂಖ್ಯೆ: BIAL/SOUTH/B/022723/743918, ದಿನಾಂಕ:03.03.2023 ಹಾಗೂ HAL ಇಲಾಖೆಯು Height Clearance ಗೆ ಸಂಬಂಧಿಸಿದಂತೆ ನೀಡಿರುವ ನಿರಾಕ್ಷೇಪಣಾ ಪತ್ರ ಸಂಖ್ಯೆ: ASC/DGM(AO)/131/HAL-BG-85-23/969/2023, dt: 30.08.2023 ರಲ್ಲಿ ವಿಧಿಸಿರುವ ಷರತ್ತುಗಳನ್ನು ಪಾಲಿಸತಕ್ಕದ್ದು.
- 5) ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ನೀಡಿರುವ ನಿರಾಕ್ಷೇಪಣಾ ಪತ್ರದ ಸಂಖ್ಯೆ: CEBRAZ/SEO/AEE-2/23-24/7712-14, ದಿನಾಂಕ: 22.01.2024 ರಲ್ಲಿ ವಿಧಿಸಿರುವ ಷರತ್ತುಗಳನ್ನು ಪಾಲಿಸತಕ್ಕದ್ದು.
- 6) ಭಾರತ ಸಂಚಾರ ನಿಗಮ ನಿಯಮಿತವು ನೀಡಿರುವ ನಿರಾಕ್ಷೇಪಣಾ ಪತ್ರದ ಸಂಖ್ಯೆ: DGM(CM) BGTD/NOC for High Rise/2023-24/95, dated at Bangalore the 30.06.2023 ರಲ್ಲಿ ವಿಧಿಸಿರುವ ಷರತ್ತುಗಳನ್ನು ಪಾಲಿಸತಕ್ಕದ್ದು.
- 7) ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆದು ಸದರಿ ಯೋಜನೆಗೆ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯಲು ಸಲ್ಲಿಸುವ ಮನವಿಯ ಸಮಯದಲ್ಲಿ ಕಡ್ಡಾಯವಾಗಿ ಈ ಕಛೇರಿಗೆ ಸಲ್ಲಿಸುವುದು.
- 8) SEIAA ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆದು ಸದರಿ ಯೋಜನೆಗೆ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯಲು ಸಲ್ಲಿಸುವ ಮನವಿಯ ಸಮಯದಲ್ಲಿ ಕಡ್ಡಾಯವಾಗಿ ಈ ಕಛೇರಿಗೆ ಸಲ್ಲಿಸುವುದು.
- 9) KSPCB ಸಂಸ್ಥೆಯಿಂದ CFE ಪತ್ರ ಪಡೆದು ಸದರಿ ಯೋಜನೆಗೆ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯಲು ಸಲ್ಲಿಸುವ ಮನವಿಯ ಸಮಯದಲ್ಲಿ ಕಡ್ಡಾಯವಾಗಿ ಈ ಕಛೇರಿಗೆ ಸಲ್ಲಿಸುವುದು.
- 10) ಬಂಡಿದಾರಿ/ರಾಜಕಾಲುವೆ/ಮಳೆನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ ಆ ಪ್ರದೇಶವನ್ನು ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
- 11) ಕಟ್ಟಡ ಕೆಲಸ ಪ್ರಾರಂಭಿಸುವ ಮುನ್ನ ಕಾರ್ಮಿಕರಿಗೆ ತಾತ್ಕಾಲಿಕ ಶೌಚಾಲಯವನ್ನು ಕಡ್ಡಾಯವಾಗಿ ನಿರ್ಮಿಸುವುದು ಮತ್ತು ನಿರ್ವಹಿಸಿ ಶುಚಿತ್ವವನ್ನು ಕಾಪಾಡುವುದು.


ಆಯುಕ್ತ ಸರ್ಪಾಳಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Next Page...



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Bangalore Development Authority

ಸಂಖ್ಯೆ :
No.

ದಿನಾಂಕ :
Date :

- 12) ಪ್ರಾಧಿಕಾರದಿಂದ ಮಂಜೂರಾದ ಕಟ್ಟಡ ನಕ್ಷೆಯಂತೆಯೇ ಉದ್ದೇಶಿತ ಕಟ್ಟಡಕ್ಕೆ ನಡುಜಾಗಗಳನ್ನು ಬಿಟ್ಟು ಯಾವುದೇ ಉಲ್ಲಂಘನೆ ಮಾಡದೇ ಕಟ್ಟಡ ನಿರ್ಮಾಣವನ್ನು ಪೂರ್ಣಗೊಳಿಸುವ ಷರತ್ತಿಗೊಳಪಡಿಸಿದೆ. ತಪ್ಪಿದಲ್ಲಿ ಮಂಜೂರಾದ ನಕ್ಷೆಯನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಪಡಿಸಲಾಗುವುದು ಹಾಗೂ ನಕ್ಷೆ ಮಂಜೂರಾತಿ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
- 13) ಕಟ್ಟಡ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು, ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆ/ ಮಂಜೂರಾದ ಕಟ್ಟಡ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
- 14) ಕಟ್ಟಡ ನಿರ್ಮಾಣ ಸಮಯದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೆ ಅನಗತ್ಯ ಶಬ್ದ ಮಾಲಿನ್ಯ ತಡೆಗಟ್ಟುವ ಸಂಬಂಧ ನಿರ್ಮಾಣದ ಹೊರಭಾಗಗಳಿಗೆ ಅಗತ್ಯ ರಕ್ಷಣಾ ಕವಚವನ್ನು ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯವರ ಸಲಹೆ ಪಡೆದು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 15) ಅರ್ಜಿದಾರರು ಪ್ರಶ್ನಿತ ಪ್ರದೇಶದಲ್ಲಿ ಕಾಮಗಾರಿ ಮುಕ್ತಾಯದ ನಂತರ ಉಪಯೋಗಕ್ಕೆ ಬಳಸುವ ಮುನ್ನ ಸ್ವಾಧೀನಾನುಭವ ಪತ್ರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆಯುವುದು ಕಡ್ಡಾಯವಿರುತ್ತದೆ.
- 16) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು.
- 17) ಅರ್ಜಿದಾರರು ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರು ಶಾಸನಬದ್ಧ ಸಂಸ್ಥೆಗಳಿಗೆ ಬಿಡಿಎ/ಬಿಬಿಎಂಪಿ/ನಗರ ಸಭೆ/ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಯಾವುದಾದರೂ ಬಾಕಿ ಶುಲ್ಕಗಳನ್ನು ಪಾವತಿಸಬೇಕಿದ್ದಲ್ಲಿ ಅಂತಹ ಸಂಸ್ಥೆಗಳು ವಿವಿಸುವ ಶುಲ್ಕವನ್ನು ಪಾವತಿಸತಕ್ಕದ್ದು.
- 18) ಪ್ರಾಧಿಕಾರವು ಅನುಮೋದಿಸಿರುವ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
- 19) ಸದರಿ ಕಟ್ಟಡದಲ್ಲಿ ಮೂಲ ಸೌಕರ್ಯಕ್ಕಾಗಿ ಕಾಯ್ದಿರಿಸಿರುವ ಜಾಗವನ್ನು ವಸತಿ ಕಟ್ಟಡದಲ್ಲಿನ ನಿವಾಸಿಗಳಿಗೆ ಮಾತ್ರ ಬಳಸಬೇಕಾಗಿದ್ದು, ವಾಣಿಜ್ಯ ಉದ್ದೇಶಕ್ಕಾಗಿ ಬಳಸುವಂತಿಲ್ಲ.
- 20) ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
- 21) ಸದರಿ ಕಟ್ಟಡಕ್ಕೆ ವಿದ್ಯುತ್ ಚಕ್ತಿ ವ್ಯವಸ್ಥೆಯನ್ನು BESCOM ವತಿಯಿಂದ ಕಲ್ಪಿಸತಕ್ಕದ್ದು & ಕಟ್ಟಡಕ್ಕೆ ಬೇಕಾದ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
- 22) ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
- 23) ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ಸಿದ್ಧಪಡಿಸಿದ ವಿನ್ಯಾಸದಂತೆ ಕಾರ್ಯ ನಿರ್ವಹಿಸುವುದು.
- 24) ಅಭಿವೃದ್ಧಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB) ನಿಗದಿಪಡಿಸಿದ ಹಣವನ್ನು ಸಂದಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.
- 25) ರೇರಾ ಅಧಿನಿಯಮ, 2016 ಹಾಗೂ ಸಂಬಂಧಿತ ನಿಯಮಗಳು, 2017 ರನ್ವಯ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸುವುದು.

P.T.O...

- 26) ಒಳಚರಂಡಿ ವ್ಯವಸ್ಥೆಗಾಗಿ ಸ್ಥಾಪಿಸಿದ ನೈರ್ಮಲ್ಯ ಶುದ್ಧೀಕರಣ ಘಟಕವನ್ನು (STP) ಮಂಜೂರಾದ ನಕ್ಷೆಯಲ್ಲಿ ತೋರಿಸಿದಂತೆ ಅಳವಡಿಸಿ ಹಾಗೂ ಶುದ್ಧೀಕರಿಸಿದ ನೀರನ್ನು ಮನೆಗಳಲ್ಲಿನ ಶೌಚಾಲಯ, Gardening ಹಾಗೂ ಗಿಡಮರ Lawn ಗಳಿಗಾಗಿ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು ಮತ್ತು ಇದರಿಂದ ಉತ್ಪತ್ತಿಯಾಗುವ Sewage ಪೂರ್ಣ ನೀರನ್ನು ಯಾವುದೇ ಕಾರಣಕ್ಕೂ ಕೆರೆ/ಹಳ್ಳ/ಕಣಿಗವೆ/ಹೊಳೆಗೆ ಬಿಡತಕ್ಕದ್ದಲ್ಲ.
- 27) ಪ್ರಶ್ನಿತ ಪ್ರದೇಶದಲ್ಲಿ 01 ಹೆಕ್ಟರ್ ಪ್ರದೇಶದಲ್ಲಿ 40 ಮರಗಳಂತೆ ವಿವಿಧ ಜಾತಿ ಗಿಡ, ಮರಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು
- 28) ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು.
- 29) ಅರ್ಜಿದಾರರು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್, ಗಾರ್ಬೇಜ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ Drywaste ಮತ್ತು Wetwaste ಅನ್ನು ಬೇರ್ಪಡಿಸಿ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 30) ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.
- 31) ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
- 32) ಕಟ್ಟಡ ನಕ್ಷೆಯಲ್ಲಿ Sewage Treatment Plant, Solid Waste Management, RWH ಮತ್ತು Transformer Yard ಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸಿ, ಅದೇ ರೀತಿಯಾಗಿ ಅಭಿವೃದ್ಧಿ ಪಡಿಸುವುದು ಹಾಗೂ Transformer Yard ಗೆ KPTCL ನಿಯಮಾವಳಿಯಂತೆ ಅಳವಡಿಸುವುದು.
- 33) ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಇನ್ನಾವುದೇ ಸಾಮಗ್ರಿಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು.
- 34) ಅರ್ಜಿದಾರರು ನಕ್ಷೆ ಮಂಜೂರಾತಿ ಸಂಬಂಧ ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ/ದಾಖಲಾತಿ ಸಲ್ಲಿಸಿರುವುದು ಕಂಡುಬಂದಲ್ಲಿ, ಅರ್ಜಿದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಮಂಜೂರಾದ ನಕ್ಷೆಯು ತನ್ನಿಂತಾನೆ ರದ್ದಾಗುವುದು ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
- 35) ಗೌರವಾನ್ವಿತ ರಾಷ್ಟ್ರೀಯ ಹಸಿರು ನ್ಯಾಯಪೀಠ ರವರ ಪತ್ರ ಸಂಖ್ಯೆ: PCB/031/C&D/2016/5392/2020-21 ದಿನಾಂಕ: 25.02.2021 ರಂತೆ Construction and Demolition (C & D) ಕಸವನ್ನು ವಿಲೆ ಮಾಡುವ ಬಗ್ಗೆ ನಿರ್ವಹಣೆ ಯೋಜನೆಯನ್ನು ULB (Urban Local Body) ರವರಿಗೆ ಸಲ್ಲಿಸಿ ಅನುಮೋದನೆ ಪಡೆದು ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡುವ ಮುನ್ನ ಸಲ್ಲಿಸುವುದು.
- 36) ಕಟ್ಟಡ ನಿರ್ಮಾಣದ ಸಮಯದಲ್ಲಿ ಸೆಂಟ್ರಿಂಗ್ ಅಥವಾ ಇನ್ನಿತರೆ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರಾಗಿರುತ್ತಾರೆ. ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರಾಗಿರುವುದಿಲ್ಲ. ಆದುದರಿಂದ ನಿರ್ಮಾಣ ಸಮಯದಲ್ಲಿ ಎಲ್ಲಾ ಜಾಗೃತ / ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳತಕ್ಕದ್ದು. ತಪ್ಪಿದಲ್ಲಿ ನೀಡಲಾಗಿರುವ ನಕ್ಷೆ ಮಂಜೂರಾತಿ ಯಾವ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 37) ಬಫರ್ ವಲಯಕ್ಕೆ ಸಂಬಂಧಿಸಿದಂತೆ ಮಾನ್ಯ ಹಸಿರು ನ್ಯಾಯಾಧಿಕರಣವು (NGT) ಈಗಾಗಲೇ ಹೊರಡಿಸಿರುವ ನಿರ್ದೇಶನಗಳಿಗೆ ಮತ್ತು ಆಗಿಂದಾಗ್ಗೆ ಹೊರಡಿಸುವ / ವಿಧಿಸುವ ಯಾವುದೇ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು ಹಾಗೂ ಬಫರ್ ವಲಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ಮಾಹಿತಿಯನ್ನು ನೀಡಿದಲ್ಲಿ ನಕ್ಷೆ ಮಂಜೂರಾತಿಯನ್ನು ರದ್ದುಪಡಿಸುವ ಷರತ್ತಿಗೆ ಒಳಪಟ್ಟಿದೆ.
- 38) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.


ಅಯುಕ್ತರ ಕಛೇರಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

✓ ಬೆಂಗಳೂರು

ಪ್ರತಿಯನ್ನು: ಕಾರ್ಯಪಾಲಕ ಅಭಿಯಂತರು (ಉತ್ತರ), ಬೆಂ.ಅ.ಪ್ರಾ, ಬೆಂಗಳೂರು ರವರ ಮಾಹಿತಿಗಾಗಿ ಹಾಗೂ ಅನುಮೋದಿತ ನಕ್ಷೆಯಂತೆ ಕಾಮಗಾರಿ ನಡೆಸುತ್ತಿರುವ ಸಮಯದಲ್ಲಿ ನಡುಜಾಗಗಳು (Setback) ಉಲ್ಲಂಘನೆಗೆ ಅವಕಾಶ ನೀಡದಂತೆ ಪರಿಶೀಲಿಸಿಕೊಳ್ಳಲು ತಿಳಿಸಿದೆ.